



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಸೋಮವಾರ, ೦೯, ಜೂನ್, ೨೦೨೫(ಜ್ಯೇಷ್ಠ, ೧೯, ಶಕವರ್ಷ, ೧೯೪೭) BENGALURU, MONDAY, 09, JUNE, 2025(JYAISTHA, 19, SHAKAVARSHA, 1947)	ಸಂ. ೩೫೦ No.350
-----------------------	---	-------------------

## ಕರ್ನಾಟಕ ಸರ್ಕಾರ

ಸಂಖ್ಯೆ: ಹೆಚ್‌ಡಿ 220 ಪಿಸಿಇ 2025

ಕರ್ನಾಟಕ ಸರ್ಕಾರದ ಸಚಿವಾಲಯ,  
ವಿಧಾನ ಸೌಧ,  
ಬೆಂಗಳೂರು, ದಿನಾಂಕ: 09.06.2025

## ಅಧಿಸೂಚನೆ

ದಿನಾಂಕ: 04.06.2025ರಲ್ಲಿ, ಆರ್.ಸಿ.ಬಿ. ತಂಡದ ವಿಜಯೋತ್ಸವ ಅಭಿನಂದನಾ ಸಮಾರಂಭ ನಡೆಯುವ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ಪುಳಿತ ಹಾಗೂ ಮೃತಪಟ್ಟವರ ಸಾವಿಗೆ ಕಾರಣಗಳು, ಘಟನಾವಳಿಗಳ ಸರಣಿ ಹಾಗೂ ಸನ್ನಿವೇಶಗಳ ಬಗ್ಗೆ ಮತ್ತು ಈ ಪ್ರಕರಣದಲ್ಲಿ ಉಂಟಾಗಿರಬಹುದಾದ ಲೋಪಗಳ ಕುರಿತು; ಈ ಲೋಪಕ್ಕೆ ಕಾರಣರಾದವರ ಬಗ್ಗೆ ಹಾಗೂ ನಿರ್ಲಕ್ಷ್ಯತೆಯಿಂದ ಉಂಟಾಗಿದೆಯೇ ಎಂಬ ಬಗ್ಗೆ ಸಮಗ್ರವಾದ ವಿಚಾರಣೆ ನಡೆಸುವ ಸಲುವಾಗಿ Commission of Inquiry Act, 1952ರ ನಿಯಮ 3 ರ ಉಪನಿಯಮ (1)ರನ್ವಯ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶ್ರೀ ಜಾನ್ ಮೈಕಲ್ ಕುನ್ಹಾ ರವರ ನೇತೃತ್ವದಲ್ಲಿ ಏಕಸದಸ್ಯ ವಿಚಾರಣಾ ಆಯೋಗವನ್ನು ಸರ್ಕಾರದ ಅಧಿಸೂಚನೆ ಸಂಖ್ಯೆ: ಹೆಚ್‌ಡಿ 220 ಪಿಸಿಇ 2025, ದಿನಾಂಕ: 05.06.2025ರಲ್ಲಿ ರಚಿಸಲಾಗಿದೆ.

ಈ ಪ್ರಕರಣದಲ್ಲಿ ಮಾನ್ಯ ಏಕ ಸದಸ್ಯ ವಿಚಾರಣಾ ಆಯೋಗದ ವಿಚಾರಣೆಗೆ ತಾಂತ್ರಿಕ ಹಾಗೂ ಕಾನೂನಾತ್ಮಕ ನೆರವು ನೀಡಲು ಶ್ರೀ ಎನ್.ಎಸ್.ಪ್ರಸನ್ನ ಕುಮಾರ್, ನಿವೃತ್ತ ಐ.ಎ.ಎಸ್. ಅಧಿಕಾರಿ ಹಾಗೂ ಶ್ರೀ ಎಂ.ಕೆ.ಶ್ರೀವಾಸ್ತವ್, ನಿವೃತ್ತ ಐಪಿಎಸ್ ಅಧಿಕಾರಿ, ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಿದೆ. ಇವರುಗಳ ಸಂಭಾವನೆ ಕುರಿತು ಪ್ರತ್ಯೇಕವಾಗಿ ಆದೇಶ ಹೊರಡಿಸಲಾಗುವುದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ

ಮತ್ತು ಅವರ ಹೆಸರಿನಲ್ಲಿ,

(ಕುಮಟಾ ಪ್ರಕಾಶ್)

ಸರ್ಕಾರದ ಉಪ ಕಾರ್ಯದರ್ಶಿ,

ಒಳಾಡಳಿತ ಇಲಾಖೆ (ಕಾನೂನು & ಸುವ್ಯವಸ್ಥೆ)

☎080-2203 3707, email: [aslo-home@karnataka.gov.in](mailto:aslo-home@karnataka.gov.in)

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು

(೧)